



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IV A	ಬೆಂಗಳೂರು, ಶುಕ್ರವಾರ, ೩೧, ಜುಲೈ, ೨೦೨೦ (ಶ್ರಾವಣ ,೯, ಶಕವರ್ಷ, ೧೯೪೨) Bengaluru, FRIDAY, 31, JULY, 2020 (Shravana , 9, ShakaVarsha, 1942)	ನಂ. ೩೨೩ No. 323
-------------------------	---	--------------------

DEPARTMENT OF PARLIAMENTARY AFFAIRS AND LEGISLATION

SECRETARIAT

NOTIFICATION

NO: DPAL 47 SHASANA 2020, BENGALURU, DATED:31.07.2020

The Karnataka Court Fees and Suits Valuation (Amendment) Ordinance, 2020 ಇದಕ್ಕೆ 2020ರ ಜುಲೈ ತಿಂಗಳ 31ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2020ರ ಕರ್ನಾಟಕ ಅಧ್ಯಾದೇಶ ಸಂಖ್ಯೆ:18 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

KARNATAKA ORDINANCE NO.18 OF 2020

THE KARNATAKA COURT FEES AND SUITS VALUATION (AMENDMENT) ORDINANCE, 2020

(Promulgated by the Governor of Karnataka in the Seventy First year of the Republic of India and First published in the Karnataka Gazette Extra-ordinary on the 31st day of July, 2020)

An Ordinance further to amend the Karnataka Court Fees and Suits Valuation Act, 1958.

Whereas the Karnataka Legislative Assembly and the Karnataka Legislative council are not in session and the Governor of Karnataka is satisfied that the circumstances exist which render it necessary for him to take immediate action to amend the Karnataka Court Fees and Suits Valuation Act, 1958.

Now, therefore, in exercise of the powers conferred by clause (1) of Article 213 of the Constitution of India, the Governor of Karnataka is pleased to promulgate the following Ordinance, namely:-

1. Short title and commencement.- (1) This Ordinance may be called the Karnataka Court Fees and Suits Valuation (Amendment) Ordinance, 2020.

(2) It shall come into force at once.

2. Amendment of section 66.-In the Karnataka Court Fees and Suits Valuation Act, 1958 (Karnataka Act 16 of 1958), (hereinafter referred to as the Principal Act) in section 66, for the words “seventy five percent” occurring in two places, the words “hundred percent” shall be substituted.

3. Insertion of section 68A.-In the Principal Act, after section 68, the following shall be inserted, namely:-

“68A All refunds and remissions shall also be made by e-payment.-All refunds and remissions under this Act shall also be made by e- payment.”

4. Amendment of section 71.- In section 71 of the Principal Act,

- (a) In sub clause (ii), after the words “five hundred” the word and symbol, “and;” shall be inserted.
- (b) after sub clause (ii), as so amended, the following shall be inserted, namely:-
 - “(iii) By e-payment also.”

VAJUBHAI VALA
GOVERNOR OF KARNATAKA

By order and in the name of the
Governor of Karnataka,

(K. DWARAKANATH BABU)
Secretary to Government
Department of Parliamentary Affairs and
Legislation

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಶಾಇ 47 ಶಾಸನ 2020, ಬೆಂಗಳೂರು, ದಿನಾಂಕ:31.07.2020.

The Karnataka Court Fees and Suits Valuation (Amendment) Ordinance, 2020 ಇದಕ್ಕೆ 2020ರ ಜುಲೈ ತಿಂಗಳ 31ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2020ರ ಕರ್ನಾಟಕ ಅಧ್ಯಾದೇಶ ಸಂಖ್ಯೆ: 18 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2020ರ ಕರ್ನಾಟಕ ಅಧ್ಯಾದೇಶ ಸಂಖ್ಯೆ:18

ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ನಿರ್ಣಯ (ತಿದ್ದುಪಡಿ) ಅಧ್ಯಾದೇಶ, 2020

(ಭಾರತ ಗಣರಾಜ್ಯದ ಎಪ್ಪತ್ತೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯಪಾಲರಿಂದ ಪ್ರಖ್ಯಾಪಿತವಾಗಿ 2020ರ ಜುಲೈ 31ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ).

ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ನಿರ್ಣಯ ಅಧಿನಿಯಮ, 1958ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧ್ಯಾದೇಶ.

ಕರ್ನಾಟಕ ವಿಧಾನ ಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ ಮತ್ತು ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ನಿರ್ಣಯ ಅಧಿನಿಯಮ, 1958ನ್ನು ತಿದ್ದುಪಡಿ ಮಾಡಲು ಶ್ರೀಘ್ರ ಕ್ರಮವನ್ನು ತೆಗೆದುಕೊಳ್ಳುವುದು ಅವಶ್ಯಗೊಳಿಸುವಂಥ ವಿದ್ಯಮಾನಗಳು ಉಂಟಾಗಿವೆಯೆಂದು ಕರ್ನಾಟಕ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ;

ಆದ್ದರಿಂದ ಈಗ, ಭಾರತ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕದ ರಾಜ್ಯಪಾಲರು ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸಿದ್ದಾರೆ, ಎಂದರೆ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ:- (1) ಈ ಅಧ್ಯಾದೇಶವನ್ನು ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ನಿರ್ಣಯ (ತಿದ್ದುಪಡಿ) ಅಧ್ಯಾದೇಶ, 2020 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 66ನೇ ಪ್ರಕರಣದ ತಿದ್ದುಪಡಿ.-ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ನಿರ್ಣಯ ಅಧಿನಿಯಮ, 1958ರ (1958ರ ಕರ್ನಾಟಕ ಅಧಿನಿಯಮ 16) (ಇಲ್ಲಿ ಇನ್ನು ಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 66ನೇ ಪ್ರಕರಣದಲ್ಲಿ "ಶೇಕಡಾ ಎಪ್ಪತ್ತೈದನ್ನು" ಎಂಬ ಪದಗಳು ಬರುವ ಎರಡು ಕಡೆಗಳಲ್ಲಿ "ಶೇಕಡ ನೂರನ್ನು" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

3. 68ಎ ಪ್ರಕರಣದ ಸೇರ್ಪಡೆ.- ಮೂಲ ಅಧಿನಿಯಮದ 68ನೇ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ :-

"68ಎ. ಎಲ್ಲಾ ಮರುಪಾವತಿಗಳು ಮತ್ತು ಇರಸಾಲುಗಳನ್ನು (remissions) ಕೂಡಾ ಇ-ಪಾವತಿ ಮೂಲಕ ಮಾಡತಕ್ಕದ್ದು.- ಈ ಅಧಿನಿಯಮದ ಅಡಿಯಲ್ಲಿನ ಎಲ್ಲಾ ಮರುಪಾವತಿಗಳು ಮತ್ತು ಇರಸಾಲುಗಳನ್ನು (remissions) ಕೂಡಾ ಇ-ಪಾವತಿ ಮೂಲಕ ಮಾಡತಕ್ಕದ್ದು."

4. 71ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 71ನೇ ಪ್ರಕರಣದಲ್ಲಿ,-

(ಎ) (ii)ನೇ ಉಪಖಂಡದಲ್ಲಿ “ಐದುನೂರು” ಎಂಬ ಪದಗಳ ತರುವಾಯ “ಮತ್ತು;” ಎಂಬ ಪದ ಮತ್ತು ಚಿಹ್ನೆಯನ್ನು ಸೇರಿಸತಕ್ಕದ್ದು;

(ಬಿ) ಹಾಗೆ ತಿದ್ದುಪಡಿ ಮಾಡಲಾದ (ii)ನೇ ಉಪಖಂಡದ ತರುವಾಯ, ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

“(iii) ಇ-ಪಾವತಿ ಮೂಲಕ ಕೂಡಾ.”

The above translation of the Karnataka Court Fee and Suit Valuation (Amendment) Ordinance, 2020 (Karnataka Ordinance 18 of 2020) shall be authoritative text in the Kannada language under section 5A of the Karnataka Official Language Act, 1963 (Karnataka Act 26 of 1963).

**ವಜುಭಾಯಿ ವಾಲಾ
ಕರ್ನಾಟಕ ರಾಜ್ಯಪಾಲರು**

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಕೆ. ದ್ವಾರಕನಾಥ್ ಬಾಬು)
ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.